



ಕರ್ನಾಟಕ ಸರ್ಕಾರ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ

SRI CHAMARAJENDRA HOSPITAL CAMPUS, HASSAN

Website: www.hims-hassan.org Phone/Fax No.08172-231699, 231599, Email:directorhims@yahoo.com



ಸಂಖ್ಯೆ:ಹಿಮ್/ಸಿವಿಲ್/16/2023-24

ದಿನಾಂಕ:10.08.2023

ದರಪಟ್ಟಿ ಅಧಿಸೂಚನೆ

ವಿಷಯ: ಸಂಸ್ಥೆಯ ಬೋಧಕ ಆಸ್ಪತ್ರೆಯ ಮುಖ್ಯ ಶಸ್ತ್ರಚಿಕಿತ್ಸಾಗಾರಗಳಿಗೆ ಮತ್ತು ನೇತ್ರಾಶಸ್ತ್ರ ಚಿಕಿತ್ಸಾ ವಿಭಾಗದ ಕೊಠಡಿಗಳಿಗೆ ಬಣ್ಣ ಬಳಿಯುವ ಕಾಮಗಾರಿಯ ಬಗ್ಗೆ.

ಉಲ್ಲೇಖ: 1.ವಿಭಾಗದ ಮುಖ್ಯಸ್ಥರು, ಅರವಳಿಕೆ ವಿಭಾಗ, ಬೋಧಕ ಆಸ್ಪತ್ರೆ ಹಿಮ್, ಹಾಸನ.ರವರ ಮನವಿ ಪತ್ರ
ದಿನಾಂಕ:19.07.2023

2.ವಿಭಾಗದ ಮುಖ್ಯಸ್ಥರು, ನೇತ್ರಾ ವಿಭಾಗ, ಬೋಧಕ ಆಸ್ಪತ್ರೆ ಹಿಮ್, ಹಾಸನ.ರವರ ಮನವಿ ಪತ್ರ
ದಿನಾಂಕ:15.06.2023

--*

ಸಂಸ್ಥೆಯ ಬೋಧಕ ಆಸ್ಪತ್ರೆಯ ಮುಖ್ಯ ಶಸ್ತ್ರಚಿಕಿತ್ಸಾಗಾರಗಳಿಗೆ ಮತ್ತು ನೇತ್ರಾಶಸ್ತ್ರ ಚಿಕಿತ್ಸಾ ವಿಭಾಗದ ಕೊಠಡಿಗಳಿಗೆ ಬಣ್ಣ ಬಳಿಯುವ ಕಾಮಗಾರಿ ಮಾಡುವ ಸಂಬಂಧ, ಅಧಿಕೃತ ಸಂಸ್ಥೆಗಳಿಂದ/ಗುತ್ತಿಗೆದಾರರಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ನಲ್ಲಿ ದಿನಾಂಕ:19.08.2023 ರಂದು ಸಾಯಂಕಾಲ : 5.30 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ ಸ	ವಿವರ	ಪ್ರಮಾಣ
1	Painting with silicon & acrylic emulsion based water thinnable sealer of approved brand (double coat) for ceiling .	589.23 Unit sqm
2	Painting with silicon & acrylic emulsion based water thinnable sealer of approved brand (double coat) for wall.	473.39 Unit sqm
3	Painting with silicon & acrylic emulsion based water thinnable sealer of approved brand (single coat) for wall.	463.38 Unit sqm
4	Painting with synthetic enamel paint of approved brand with (two coat) for ceiling.	144.00 Unit sqm

ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗೆ ಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು, ಹಿಮ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ, GST ನೋಂದಾಣಿ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸತಕ್ಕದ್ದು.
5. ಮೂಲ ತಯಾರಿಕರಿಂದ ಪಡೆದ ಪರವಾನಗೆ ಪತ್ರ.
6. ಸೀಲು ಮಾಡಿದ ಲಕೋಟಿಯ ಮೇಲೆ "Quotation ಸಂಸ್ಥೆಯ ಬೋಧಕ ಆಸ್ಪತ್ರೆಯ ಮುಖ್ಯ ಶಸ್ತ್ರಚಿಕಿತ್ಸಾಗಾರಗಳಿಗೆ ಮತ್ತು ನೇತ್ರಾಶಸ್ತ್ರ ಚಿಕಿತ್ಸಾ ವಿಭಾಗದ ಕೊಠಡಿಗಳಿಗೆ ಬಣ್ಣ ಬಳಿಯುವ ಕಾಮಗಾರಿ ಮಾಡುವ ಬಗ್ಗೆ" ಎಂದು ತಪ್ಪದೇ ನಮೂದಿಸಬೇಕು.

ಮುಖ್ಯ ಅಧಿಕಾರಿ,
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,

10/8/2023

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.

- 1) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 2) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ, ಜಿಲ್ಲಾ ಪಂಚಾಯತ್, ಹಾಸನ.
- 3) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 4) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 5) ಕಾರ್ಯಪಾಲಕ ಅಭಿಯಂತರರು,ಲೋಕೋಪಯೋಗಿ ಇಲಾಖೆ,ಹಾಸನ ವಿಭಾಗ , ಹಾಸನ.
- 6) ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ.ಹಾಸನ ಶಾಖೆ,ಶೃತಿ ಕಾಂಪ್ಲೆಕ್ಸ್, ಅರಳಿಕಟ್ಟೆ ಸರ್ಕಲ್, ಸಾಲಗಾಮೆ ರಸ್ತೆ, ಹಾಸನ-573201
- 7) ಸೂಚನಾಫಲಕ , ಹೊಸ ಬೋಧಕ ಆಸ್ಪತ್ರೆ, ಹಿಮ್ಸ್, ಹಾಸನ ಮತ್ತು ವೈದ್ಯಕೀಯ ಕಾಲೇಜು, ಹಿಮ್ಸ್, ಹಾಸನ.
- 8) ವಿಭಾಗದ ಮುಖ್ಯಸ್ಥರು, ಅರವಳಿಕೆ ವಿಭಾಗ ಮತ್ತು ನೇತ್ರಾ ವಿಭಾಗ, ಬೋಧಕ ಆಸ್ಪತ್ರೆ, ಹಿಮ್ಸ್, ಹಾಸನ.

FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)

Gross Total cost: Rs. _____ (In figure)

Rs. _____ (In words)

1) We agree to supply the above goods in accordance with the technical specifications for a total contract price of Rs. _____ (in figures) (Rs. _____ (in words), within the period specified in the invitation for quotation.

2) We also confirm that the normal commercial warranty /guarantee of _____ months shall apply to the offered goods.

Name: -----

Signature:-----

Date:-----